



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಸೋಮವಾರ, ೨೩, ನವೆಂಬರ್, ೨೦೨೦(ಮಾರ್ಗಶಿರ, ೦೨, ಶಕವರ್ಷ ೧೯೪೨) Bengaluru, MONDAY, 23, NOVEMBER, 2020(MARGASHIRA, 02, ShakaVarsha 1942)	ನಂ. ೫೯೪ No. 594
------------------------	--	--------------------

ಕರ್ನಾಟಕ ಸರ್ಕಾರ

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಸ 45 ಭಾನಿವಿ 2020, ಬೆಂಗಳೂರು, ದಿನಾಂಕ:23.11.2020

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ ಸಂಖ್ಯೆ 14) 8ನೇ ಪ್ರಕರಣದೊಂದಿಗೆ ಓದಲಾದಂತೆ 3ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸುತ್ತಾ, ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ಕರ್ನಾಟಕ ಸಾಮಾನ್ಯ ಸೇವೆಗಳು (ಭಾಷಾಂತರ ನಿರ್ದೇಶನಾಲಯ) (ನೇಮಕಾತಿ) ನಿಯಮಗಳು, 2001ರ ತಿದ್ದುಪಡಿ ಕರಡನ್ನು ಅದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ-ಪ್ರಕರಣದ (ಎ) ಖಂಡದಲ್ಲಿ ಅಗತ್ಯಪಡಿಸಲಾದಂತೆ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಅದು ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣಿಸಲಾಗುವುದು ಎಂಬ ಸೂಚನೆಯನ್ನು ಈ ಮೂಲಕ ನೀಡಲಾಗಿದೆ.

ರಾಜ್ಯ ಸರ್ಕಾರಕ್ಕೆ ನಿರ್ದಿಷ್ಟಪಡಿಸಿದ ಅವಧಿಯ ಮುಕ್ತಾಯಕ್ಕೆ ಮುನ್ನ ಸದರಿ ಕರಡಿಗೆ ಸಂಬಂಧಿಸಿದಂತೆ ಯಾರೇ ವ್ಯಕ್ತಿಯು ಸಲ್ಲಿಸುವ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ, ವಿಧಾನಸೌಧ, ಬೆಂಗಳೂರು-560001. ಈ ವಿಳಾಸಕ್ಕೆ ಕಳುಹಿಸತಕ್ಕದ್ದು.

ಕರಡು ನಿಯಮಗಳು

1. ಹೆಸರು ಮತ್ತು ಪ್ರಾರಂಭ.- (1) ಈ ನಿಯಮಗಳನ್ನು ಕರ್ನಾಟಕ ಸಾಮಾನ್ಯ ಸೇವೆಗಳು (ಭಾಷಾಂತರ ನಿರ್ದೇಶನಾಲಯ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2020 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಸರ್ಕಾರಿ ರಾಜ್ಯಪತ್ರದಲ್ಲಿ ಅವು ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ಅನುಸೂಚಿಯ ತಿದ್ದುಪಡಿ.- ಕರ್ನಾಟಕ ಸಾಮಾನ್ಯ ಸೇವೆಗಳು (ಭಾಷಾಂತರ ನಿರ್ದೇಶನಾಲಯ) (ನೇಮಕಾತಿ) ನಿಯಮಗಳು, 2001ರ ಅನುಸೂಚಿಯಲ್ಲಿನ ಕ್ರಮ ಸಂಖ್ಯೆ 8ರ, ಕಾಲಂ ಸಂಖ್ಯೆ (7)ರಲ್ಲಿನ "ಭಾಷಾಂತರಕಾರ" ಹುದ್ದೆಗಳ ವರ್ಗಕ್ಕೆ ಸಂಬಂಧಿಸಿದ ನಮೂದುಗಳಲ್ಲಿನ

"ಬಡ್ತಿಗಾಗಿ" ಮೇಲ್ಕರಹದ ಅಡಿಯಲ್ಲಿನ (ii)ನೇ ಬಾಬು ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳಿಗೆ ಸಂಬಂಧಿಸಿದಂತೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ii) ಶೀಘ್ರಲಿಪಿಗಾರರ ಅಥವಾ ಪ್ರಥಮ ದರ್ಜೆ ಸಹಾಯಕರ ಅಥವಾ ಹಿರಿಯ ಬೆರಳಚ್ಚುಗಾರರ ವೃಂದದಲ್ಲಿ ಐದು ವರ್ಷಗಳಿಗಿಂತ ಕಡಿಮೆಯಲ್ಲದಷ್ಟು ಸೇವೆಯನ್ನು ಸಲ್ಲಿಸಿರತಕ್ಕದ್ದು:

ಪರಂತು, ಐದು ವರ್ಷಗಳಿಗಿಂತ ಕಡಿಮೆಯಲ್ಲದಷ್ಟು ಸೇವೆಯನ್ನು ಸಲ್ಲಿಸಿರುವ ನೌಕರರು ಲಭ್ಯವಿಲ್ಲದಿದ್ದಲ್ಲಿ, ಮೂರು ವರ್ಷಗಳಿಗಿಂತ ಕಡಿಮೆಯಲ್ಲದಷ್ಟು ಸೇವೆಯನ್ನು ಸಲ್ಲಿಸಿರುವ ನೌಕರರನ್ನು ಬಡ್ತಿಗಾಗಿ ಪರಿಗಣಿಸಬಹುದು."

ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಆರ್. ಶ್ರೀನಿವಾಸ)

ಸಹಾಯಕ ಪ್ರಾರೂಪಕಾರ ಮತ್ತು ಪದನಿಮಿತ್ತ
ಸರ್ಕಾರದ ಅಧೀನ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.

GOVERNMENT OF KARNATAKA

DEPARTMENT OF PARLIAMENTARY AFFAIRS AND LEGISLATION SECRETARIAT

NOTIFICATION

No. DPAL 45 BHANIVI 2020, dated: 23rd November 2020.

The draft of the following rules further to amend the Karnataka General Services (Directorate of Translations) (Recruitment) Rules, 2001, which the Government of Karnataka proposes to make in exercise of the powers conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990) is hereby published as required by clause (a) of sub-section (2) of section 3 of the said Act for the information of all persons likely to be affected thereby and notice is hereby given that the said draft will be taken into consideration after fifteen days from the date of its publication in the Official Gazette.

Any objection or suggestion which may be received by the State Government from any person in respect of the said draft before the expiry of the period specified above will be considered by the State Government. Objections and suggestions may be addressed to the Secretary to Government, Department of Parliamentary Affairs and Legislation, Vidhana Soudha, Bengaluru-01.

DRAFT RULES

1. Title and commencement.- (1) These rules may be called the Karnataka General Services (Directorate of Translations) (Recruitment) (Amendment) Rules, 2020.

(2) They shall come into force from date of their final publication in the Official Gazette.

2. Amendment of the Schedule.- In the Karnataka General Services (Directorate of Translations) (Recruitment) Rules, 2001, in the Schedule, at serial number 8, in the entries relating to the category of posts of "Translator" in column No (7), under the heading "For promotion", for item (ii) and the entries relating thereto the following shall be substituted, namely :-

"(ii) Must have put in not less than five years of service in the cadre of Stenographer or First Division Assistant or Senior Typist:

Provided that, if an official who has put in a service of not less than five years is not available, then an official who has put in a service of not less than three years may be considered for promotion."

By Order and in the name of the
Governor of Karnataka

(R. Sreenivasa)

Assistant Draftsman and Ex-Officio
Under Secretary to Government
Department of Parliamentary Affairs
And Legislation